

# ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ



ಸ್ವಯಂ ಉದ್ಯೋಗಕ್ಕಾಗಿ ಅಂಗವಿಕಲರಿಗೆ ಆರ್ಥಿಕ ನೆರವು

- ಈ ಯೋಜನೆಯನ್ನು ರಾಷ್ಟ್ರೀಕೃತ /ಜಿಲ್ಲಾ ಸಹಕಾರಿ / ಗ್ರಾಮೀಣ / ಶೆಡ್ಯೂಲ್ಡ್ ಬ್ಯಾಂಕ್/ ರಾಷ್ಟ್ರೀಯ ಪರಿಶಿಷ್ಟ ಜಾತಿ ಹಣಕಾಸು ಮತ್ತು ಅಭಿವೃದ್ಧಿ ನಿಗಮ/ ಸಹಯೋಗದೊಡನೆ ಅನುಷ್ಠಾನಗೊಳಿಸಲಾಗುತ್ತಿದೆ.

ಘಟಕ ವೆಚ್ಚ	ರೂ. 25,000-00
ಸಹಾಯಧನ (ಸಮಾಜ ಕಲ್ಯಾಣ ಇಲಾಖೆಯಿಂದ)	ರೂ. 10,000/-
ಬ್ಯಾಂಕ್ ಸಾಲ/ ಎನ್.ಎಸ್.ಸಿ.ಎಪ್.ಡಿ.ಸಿ ಅವಧಿಸಾಲ/ ಅಂಬೇಡ್ಕರ್ ನಿಗಮದಿಂದ ಬೀಜಧನ ಸಾಲ	ರೂ. 15000/-

ಕೈಗೆತ್ತಿಕೊಳ್ಳಬಹುದಾದ ಕೆಲವು ಆರ್ಥಿಕ ಚಟುವಟಿಕೆಗಳು;- (ಉದ್ದೇಶಗಳು)

- ಪಾನ್ ಅಂಗಡಿ, ಚಪ್ಪಲಿ ಅಂಗಡಿ, ಬ್ಯೂಟಿ ಪಾರ್ಲರ್, ಕೇನ್ ಪರ್ನಿಚರ್, ಗೂಡಂಗಡಿ, ಪ್ಯಾನ್ಸಿ ಸ್ಟೋರ್, ಚಾಪೆ ತಯಾರಿಕೆ, ದಿನಸಿ ಅಂಗಡಿ, ಟೈಲರಿಂಗ್ ಶಾಪ್, ಹೈನುಗಾರಿಕೆ, ಬುಟ್ಟಿ ಹೆಣೆಯುವುದು, ರೆಡಿಮೇಡ್ ಗಾರ್ಮೆಂಟ್ಸ್, ದಿನಸಿ ಅಂಗಡಿ, ಮೊಬೈಲ್ ದುರಸ್ತಿ ಇತರೆ ಯಾವುದೇ ಸಣ್ಣ ವ್ಯಾಪಾರ ಮತ್ತು ಇತ್ಯಾದಿ.

ಸೌಲಭ್ಯ ಪಡೆಯಲು ಅರ್ಜಿದಾರರಿಗೆ ಇರಬೇಕಾದ ಅರ್ಹತೆಗಳು:-

- ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
- ಶೇ. 40 ರಿಂದ 60 ರವರೆಗೆ ಅಂಗವಿಕಲತೆಯಿರಬೇಕು.
- ಅರ್ಜಿದಾರರು ಕನಿಷ್ಠ ಕಳೆದ 15 ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿರಬೇಕು.
- ಅರ್ಜಿದಾರರ ವಯಸ್ಸು 18 ರಿಂದ 35 ವರ್ಷಗಳ ಒಳಗಿರಬೇಕು.
- ಅರ್ಜಿದಾರರ ಕುಟುಂಬದ ಸದಸ್ಯರಲ್ಲಿ ಯಾರೊಬ್ಬರೂ ಸರ್ಕಾರಿ ನೌಕರಿಯಲ್ಲಿರಬಾರದು.
- ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು.

- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದವರಿಗೆ ರೂ. 11500-00 ಮತ್ತು ನಗರ ಪ್ರದೇಶದವರಿಗೆ ರೂ. 22,000/- ಮೀರಿರಬಾರದು.

**ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು :-**

- ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ-2
- ಜಾತಿ ಪ್ರಮಾಣ ಪತ್ರ
- ಜಿಲ್ಲಾ ಸರ್ಜನ್‌ರವರಿಂದ ಅಂಗವಿಕಲತೆಯಿರುವ ಬಗ್ಗೆ ಪ್ರಮಾಣಪತ್ರ.
- ಆದಾಯ ಪ್ರಮಾಣ ಪತ್ರ
- ಪಡಿತರ ಚೀಟಿ
- ಗುರುತಿನ ಚೀಟಿ (ಆಧಾರ್ ಕಾರ್ಡ್/ಚುನಾವಣಾ ಗುರುತಿನ ಚೀಟಿ/ಡೈವಿಂಗ್‌ಲೈಸೆನ್ಸ್/ಪಾನ್‌ಕಾರ್ಡ್/ಭಾವಚಿತ್ರವಿರುವ ಬ್ಯಾಂಕ್ ಪಾಸ್‌ಪುಸ್ತಕ/ಪಾಸ್‌ಪೋರ್ಟ್)

**ಫಲಾನುಭವಿಗಳ ಆಯ್ಕೆ ವಿಧಾನ ಹಾಗೂ ಯೋಜನೆ ಅನುಷ್ಠಾನದ ವಿವಿಧ ಹಂತಗಳು:-**

- ಅರ್ಜಿದಾರರು ಈ ಯೋಜನೆಯಡಿ ಸೌಲಭ್ಯ ಪಡೆಯಲು ನಿಗದಿಪಡಿಸಿದ ದಾಖಲೆಗಳನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು. ಇಲ್ಲವಾದಲ್ಲಿ ಆಯ್ಕೆ ಸಮಿತಿಗೆ ಅರ್ಜಿಯನ್ನು ಮಂಡಿಸಲಾಗುವುದಿಲ್ಲ.
- ಮಹಿಳೆಯರಿಗೆ ಶೇ. 50 ಹಾಗೂ ಪುರುಷರಿಗೆ ಶೇ.50 ರಷ್ಟು ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುವುದು.
- ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳು ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲ್ಪಟ್ಟ ಅರ್ಜಿದಾರರ ಸ್ಥಳ ಪರಿಶೀಲನೆ ಮಾಡಿ ಅರ್ಹರಿರುವ ಕುರಿತು ವರದಿ ಸಲ್ಲಿಸುವರು.
- ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಅರ್ಹರೆಂದು ವರದಿ ಸಲ್ಲಿಸಿದ ಅರ್ಜಿದಾರರು ಮೂಲ ದಾಖಲೆಗಳನ್ನು ಜಿಲ್ಲಾ ಕಛೇರಿಗೆ ಹಾಜರುಪಡಿಸಿ ಜಿಲ್ಲಾ ವ್ಯವಸ್ಥಾಪಕರಿಂದ ಧೃಢೀಕರಿಸಿದ ನಂತರ ಅರ್ಜಿಗಳನ್ನು ಫಲಾನುಭವಿಗಳು ಸೂಚಿಸಿದ ಬ್ಯಾಂಕ್ ಶಾಖೆಗಳಿಗೆ ಸಾಲ ಮಂಜೂರಾತಿಗೆ ಕಳುಹಿಸಿ ಫಲಾನುಭವಿಗಳಿಗೆ ಮಾಹಿತಿ ಕೊಡಲಾಗುವುದು. ಬ್ಯಾಂಕ್‌ಗಳಿಂದ ಸಾಲ ಮಂಜೂರಾತಿಯಾದ ನಂತರ ಸಾಲದ ಹಣವನ್ನು ಬಿಡುಗಡೆ ಮಾಡಲಾಗುವುದು. ಫಲಾನುಭವಿಗಳು ಸಾಲ ತೀರುವಳಿ ಮಾಡಿದ ನಂತರ ಬ್ಯಾಂಕಿನಿಂದ ವರದಿ ಪಡೆದು ನಿಗಮದಿಂದ ಸಹಾಯಧನವನ್ನು ಬ್ಯಾಂಕ್ ಶಾಖೆಯ ಮೂಲಕ ಫಲಾನುಭವಿಗೆ ವಿತರಿಸಲಾಗುವುದು. ಸಹಾಯಧನವನ್ನು ನಿಗದಿತ ಉದ್ದೇಶಕ್ಕೆ ವಿನಿಯೋಗಿಸಿರುವ ಕುರಿತು ಬ್ಯಾಂಕ್ ವ್ಯವಸ್ಥಾಪಕರಿಂದ ಸಹಾಯಧನ ವಿನಿಯೋಗ ಪ್ರಮಾಣ ಪತ್ರವನ್ನು ನಿಗಮವು ಪಡೆಯುವುದು

ಅಥವಾ

- ಜಿಲ್ಲೆಯಿಂದ ಆಯ್ಕೆ ಸಮಿತಿ ಮೂಲಕ ಆಯ್ಕೆಯಾದ ಅರ್ಜಿಗಳನ್ನು ಕೇಂದ್ರ ಕಛೇರಿಯ ಉಪಸಮಿತಿಗೆ ಮಂಡಿಸಿ ಪುನಃ ಆಯ್ಕೆಯಾದ ಅರ್ಜಿದಾರರಿಗೆ ನಿಗಮದಿಂದ ನೇರವಾಗಿ ಬೀಜಧನ/ ಅವಧಿ ಸಾಲವನ್ನು ಮಂಜೂರಾತಿ ನೀಡಿ ಭಾಷಾ ಕಾಗದದಲ್ಲಿ ದಾಖಲಾತಿಗಳನ್ನು ಪಡೆದು ಜಿಲ್ಲಾ ಕಛೇರಿಯ ಮೂಲಕ ಘಟಕ ಸ್ಥಾಪಿಸಲು ಮೊದಲಿಗೆ ಸಾಲದ ಹಣ ಬಿಡುಗಡೆ ಮಾಡಲಾಗುವುದು. ಸಾಲ ಮರುಪಾವತಿಯಾದ ಮೇಲೆ ನಿಗಮವು ಸಹಾಯಧನವನ್ನು ಫಲಾನುಭವಿಗೆ ಬಿಡುಗಡೆಮಾಡಲಾಗುವುದು. ಫಲಾನುಭವಿಯು ಘಟಕವನ್ನು ಸ್ಥಾಪಿಸಿ ಪೋಷಣೆ ಸಮೇತ ನಿಗಮಕ್ಕೆ ಮಾಹಿತಿ ನೀಡುವುದು.